



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಮಂಗಳವಾರ, ೨೭, ಮೇ, ೨೦೨೫ (ಜೈಷ್ಠ, ೦೬, ಶಕವರ್ಷ, ೧೯೪೭) BENGALURU, TUESDAY, 27, MAY, 2025 (JYAISTHA, 06, SHAKAVARSHA, 1947)	ಸಂ. ೩೦೯ No. 309
------------------------	--	--------------------

## ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ ಅಧಿಸೂಚನೆ

**ಸಂಖ್ಯೆ: ಸಂವ್ಯಶಾಇ 35 ಶಾಸನ 2025, ಬೆಂಗಳೂರು, ದಿನಾಂಕ:27.05.2025.**

ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧ್ಯಾದೇಶ, 2025 ಇದಕ್ಕೆ 2025 ರ ಮೇ ತಿಂಗಳ 27ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧ್ಯಾದೇಶ ಸಂಖ್ಯೆ : 06 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

**2025 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ :06**

**ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ  
ಕಡ್ಡಾಯ ಸೇವಾ (ತಿದ್ದುಪಡಿ) ಅಧ್ಯಾದೇಶ, 2025**

(ಭಾರತ ಗಣರಾಜ್ಯದ ಎಪ್ಪತ್ತಾರನೇ ವರ್ಷದಲ್ಲಿ ಕರ್ನಾಟಕ ರಾಜ್ಯಪಾಲರಿಂದ ಪ್ರಖ್ಯಾಪಿತವಾಗಿ 2025ರ ಮೇ ತಿಂಗಳ 27ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ಅಧಿನಿಯಮ, 2012ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧ್ಯಾದೇಶ.

ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ ಮತ್ತು ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಅಧ್ಯಾದೇಶವನ್ನು ಪ್ರಖ್ಯಾಪಿಸುವುದಕ್ಕೆ ಶ್ರೀಘ್ರ ಕ್ರಮವನ್ನು ತೆಗೆದುಕೊಳ್ಳಲು ಅವಶ್ಯಗೊಳಿಸುವಂಥ ವಿದ್ಯಮಾನಗಳು ಉಂಟಾಗಿವೆಯೆಂದು ಕರ್ನಾಟಕದ ರಾಜ್ಯಪಾಲರಿಗೆ ಮನದಟ್ಟಾಗಿರುವುದರಿಂದ;

ಆದ್ದರಿಂದ, ಈಗ ಭಾರತ ಸಂವಿಧಾನದ 213ನೇ ಅನುಚ್ಛೇದದ (1)ನೇ ಖಂಡದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕದ ರಾಜ್ಯಪಾಲರು ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸಿರುತ್ತಾರೆ, ಎಂದರೆ:-

**1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.-** (1) ಈ ಅಧ್ಯಾದೇಶವನ್ನು ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧ್ಯಾದೇಶ, 2025 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

**2. 3ನೇ ಪ್ರಕರಣದ ತಿದ್ದುಪಡಿ.-** ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ಅಧಿನಿಯಮ, 2012 (2015ರ ಕರ್ನಾಟಕ ಅಧಿನಿಯಮ 26) (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ), 3ನೇ ಪ್ರಕರಣದಲ್ಲಿ,-

(i) (1)ನೇ ಉಪಪ್ರಕರಣದ ಈಗಾಗಲೇ ಇರುವ ಪರಂತುಕದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"ಮತ್ತು ಪರಂತು, ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿಸ್ಥಾನಗಳನ್ನು ಆದ್ಯತೆಯ ಮೇಲೆ ತುಂಬತಕ್ಕದ್ದು ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿ ಹುದ್ದೆಗಳಿಗಿಂತ ಹೆಚ್ಚಿನ ಅಭ್ಯರ್ಥಿಗಳ ಸಂಖ್ಯೆಯಿರುವ ಸಂದರ್ಭದಲ್ಲಿ ನಗರ ಪ್ರದೇಶಗಳಲ್ಲಿನ ಖಾಲಿಸ್ಥಾನಗಳಿಗೆ ಒಂದು ವರ್ಷದ ಕಡ್ಡಾಯ ಸೇವೆ ಸಲ್ಲಿಸಲು ಅಭ್ಯರ್ಥಿಗಳನ್ನು ಸ್ಥಳನಿಯುಕ್ತಿಗೊಳಿಸುವ ಮೂಲಕ ತುಂಬಬಹುದು."

(ii) (3)ನೇ ಉಪಪ್ರಕರಣದಲ್ಲಿ "ಗ್ರಾಮೀಣ" ಎಂಬ ಪದವನ್ನು ಬಿಟ್ಟುಬಿಡತಕ್ಕದ್ದು;

(iii) (4)ನೇ ಉಪಪ್ರಕರಣದಲ್ಲಿ,-

(ಎ) "ಗ್ರಾಮೀಣ" ಎಂಬ ಪದವನ್ನು ಬಿಟ್ಟುಬಿಡತಕ್ಕದ್ದು;

(ಬಿ) ಪರಂತುಕದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಮತ್ತು ಪರಂತು ಅಭ್ಯರ್ಥಿಗಳು ಉನ್ನತ ವಾಸಂಗವನ್ನು ಪೂರ್ಣಗೊಳಿಸಿದ ನಂತರ ಒಂದು ವರ್ಷದ ಕಡ್ಡಾಯ ಸೇವೆಯ ಹೊಣೆಗಾರಿಕೆಯನ್ನು ಪೂರೈಸುವ ಅವರ ಬದ್ಧತೆಯನ್ನು ನಮೂದಿಸಿ, ತಪ್ಪಿದಲ್ಲಿ ಆತನು ದಂಡನೆಗೆ ಮತ್ತು ಅಫಿಡವಿಟ್ ಅಥವಾ ಮುಚ್ಚಳಿಕೆಯಲ್ಲಿ ನಿರ್ದಿಷ್ಟಪಡಿಸಿದ ಅಂಥ ಇತರ ತತ್ಪರಿಣಾಮಗಳಿಗೆ ಹೊಣೆಯಾಗತಕ್ಕದ್ದು ಎಂದು ಮುಚ್ಚಳಿಕೆ ಅಥವಾ ಅಫಿಡವಿಟ್ಟನ್ನು ಸಲ್ಲಿಸಿದ ಮೇಲೆ, ಅವರಿಗೆ ಕಾನೂನು ರೀತ್ಯಾ ಸ್ಥಾಪಿಸಲಾದ ವಿಶ್ವವಿದ್ಯಾನಿಲಯಗಳಲ್ಲಿ ಎಂಡಿ ಅಥವಾ ಎಂಎಸ್ ಅಥವಾ ಫೆಲೋಷಿಪ್‌ನಂತಹ ಉನ್ನತ ವ್ಯಾಸಂಗಗಳನ್ನು ಪಡೆಯಲು ಷರತ್ತುಬದ್ಧ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ನೀಡಬಹುದು."

**3. 3ಎ ಹೊಸ ಪ್ರಕರಣದ ಸೇರ್ಪಡೆ.-** ಮೂಲ ಅಧಿನಿಯಮದ 3ನೇ ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

**"3ಎ. ಆದ್ಯತೆ ಮತ್ತು ವಿನಾಯಿತಿ.-** ಈ ಅಧಿನಿಯಮದಲ್ಲಿ ಏನೇ ಒಳಗೊಂಡಿದ್ದರೂ, 3, 4 ಮತ್ತು 5ನೇ ಪ್ರಕರಣಗಳಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಸೇವೆಗಾಗಿ ಸರ್ಕಾರವು ನಿರ್ದಿಷ್ಟಪಡಿಸಿದ ಅಸ್ತಿತ್ವದಲ್ಲಿರುವ ಖಾಲಿಸ್ಥಾನಗಳನ್ನು ತುಂಬುವಾಗ, ಸರ್ಕಾರಿ ಕೋಟಾ ಸೀಟುಗಳಡಿ ವೈದ್ಯಕೀಯ ಕೋರ್ಸು ಉತ್ತೀರ್ಣರಾದ ಅಭ್ಯರ್ಥಿಗಳನ್ನು ಆದ್ಯತೆಯ ಮೇಲೆ ತುಂಬತಕ್ಕದ್ದು ಹಾಗೂ ಉಳಿದ ಖಾಲಿಸ್ಥಾನಗಳನ್ನು ಸಾಂಸ್ಥಿಕ ಸೀಟುಗಳಡಿ ವೈದ್ಯಕೀಯ ಕೋರ್ಸುಗಳನ್ನು ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಂದ ತುಂಬಬಹುದು ಮತ್ತು ಹೆಚ್ಚುವರಿ ಅಭ್ಯರ್ಥಿಗಳನ್ನು ಕಡ್ಡಾಯ ಸೇವೆಯಿಂದ ವಿನಾಯಿತಿಗೊಳಿಸಬಹುದು.

**ವಿವರಣೆ:** ಈ ಪ್ರಕರಣದ ಉದ್ದೇಶಕ್ಕಾಗಿ "ಸರ್ಕಾರಿ ಸೀಟುಗಳು" ಮತ್ತು "ಸಾಂಸ್ಥಿಕ ಸೀಟುಗಳು" ಎಂಬುದು ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿರ್ಧರಣೆ) ಅಧಿನಿಯಮ, 2006 (2006ರ ಕರ್ನಾಟಕ ಅಧಿನಿಯಮ 8)ರಲ್ಲಿ ಪರಿಭಾಷಿಸಲಾದ ಅದೇ ಅರ್ಥವನ್ನು ಹೊಂದಿರತಕ್ಕದ್ದು."

#### 4. 4ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 4ನೇ ಪ್ರಕರಣದಲ್ಲಿ,-

(i) ಉಪ-ಪ್ರಕರಣ (1)ರಲ್ಲಿ "ಗ್ರಾಮೀಣ" ಎಂಬ ಪದವನ್ನು ಹಾಗೂ "ನಗರ" ಎಂಬ ಪದವನ್ನು ಬಿಟ್ಟುಬಿಡತಕ್ಕದ್ದು.

(ii) ಪರಂತುಕದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಮತ್ತು ಪರಂತು ಅಭ್ಯರ್ಥಿಗಳು ಉನ್ನತ ವಾಸಂಗವನ್ನು ಪೂರ್ಣಗೊಳಿಸಿದ ನಂತರ ಒಂದು ವರ್ಷದ ಕಡ್ಡಾಯ ಸೇವೆಯ ಹೊಣೆಗಾರಿಕೆಯನ್ನು ಪೂರೈಸುವ ಅವರ ಬದ್ಧತೆಯನ್ನು ನಮೂದಿಸಿ, ತಪ್ಪಿದಲ್ಲಿ ಆತನು ದಂಡನೆಗೆ ಮತ್ತು ಅಫಿಡವಿಟ್ ಅಥವಾ ಮುಚ್ಚಳಿಕೆಯಲ್ಲಿ ನಿರ್ದಿಷ್ಟಪಡಿಸಿದ ಅಂಥ ಇತರ ತತ್ಪರಿಣಾಮಗಳಿಗೆ ಹೊಣೆಯಾಗತಕ್ಕದ್ದು ಎಂದು ಮುಚ್ಚಳಿಕೆ ಅಥವಾ ಅಫಿಡವಿಟ್ಟನ್ನು ಸಲ್ಲಿಸಿದ ಮೇಲೆ, ಅವರಿಗೆ ಕಾನೂನು ರೀತ್ಯಾ ಸ್ಥಾಪಿಸಲಾದ ವಿಶ್ವವಿದ್ಯಾನಿಲಯಗಳಲ್ಲಿ ಸೂಪರ್ ಸ್ಪೆಷಾಲಿಟಿ ಅಥವಾ ಫೆಲೋಷಿಪ್‌ನಂತಹ ಉನ್ನತ ವ್ಯಾಸಂಗಗಳನ್ನು ಪಡೆಯಲು ಷರತ್ತುಬದ್ಧ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ನೀಡಬಹುದು."

5. 5ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 5ನೇ ಪ್ರಕರಣದಲ್ಲಿನ (2)ನೇ ಉಪ-ಪ್ರಕರಣದಲ್ಲಿ,-

(ಎ) ಈಗಾಗಲೇ ಇರುವ ಪರಂತುಕದಲ್ಲಿ "ಗ್ರಾಮೀಣ" ಎಂಬ ಪದವನ್ನು ಬಿಟ್ಟುಬಿಡತಕ್ಕದ್ದು.

(ಬಿ) ಈಗಾಗಲೇ ಇರುವ ಪರಂತುಕದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಮತ್ತು ಪರಂತು ಅಭ್ಯರ್ಥಿಗಳು ಉನ್ನತ ವಾಸಂಗವನ್ನು ಪೂರ್ಣಗೊಳಿಸಿದ ನಂತರ ಒಂದು ವರ್ಷದ ಕಡ್ಡಾಯ ಸೇವೆಯ ಹೊಣೆಗಾರಿಕೆಯನ್ನು ಪೂರೈಸುವ ಅವರ ಬದ್ಧತೆಯನ್ನು ನಮೂದಿಸಿ, ತಪ್ಪಿದಲ್ಲಿ ಆತನು ದಂಡನೆಗೆ ಮತ್ತು ಅಫಿಡವಿಟ್ ಅಥವಾ ಮುಚ್ಚಳಿಕೆಯಲ್ಲಿ ನಿರ್ದಿಷ್ಟಪಡಿಸಿದ ಅಂಥ ಇತರ ತತ್ಪರಿಣಾಮಗಳಿಗೆ ಹೊಣೆಯಾಗತಕ್ಕದ್ದು ಎಂದು ಮುಚ್ಚಳಿಕೆ ಅಥವಾ ಅಫಿಡವಿಟ್ಟನ್ನು ಸಲ್ಲಿಸಿದ ಮೇಲೆ, ಅವರಿಗೆ ಕಾನೂನು ರೀತ್ಯಾ ಸ್ಥಾಪಿಸಲಾದ ವಿಶ್ವವಿದ್ಯಾನಿಲಯಗಳಲ್ಲಿ ಫೆಲೋಷಿಪ್‌ನಂತಹ ಉನ್ನತ ವ್ಯಾಸಂಗಗಳನ್ನು ಪಡೆಯಲು ಷರತ್ತುಬದ್ಧ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ನೀಡಬಹುದು."

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

**ಜಿ. ಶ್ರೀಧರ್**

ಸರ್ಕಾರದ ಕಾರ್ಯದರ್ಶಿ  
ಸಂಸದೀಯ ವ್ಯವಹಾರಗಳು ಮತ್ತು  
ಶಾಸನ ರಚನೆ ಇಲಾಖೆ.

**PARLIAMENTARY AFFAIRS AND LEGISLATION SECRETARIAT****NOTIFICATION****NO: DPAL 35 SHASANA 2025, BENGALURU, DATED:27.05.2025**

ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧ್ಯಾದೇಶ, 2025 ಇದಕ್ಕೆ 2025 ರ ಮೇ ತಿಂಗಳ 27ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ:06 ಎಂಬುದಾಗಿ ಪ್ರಕಟಿಸಲು ಹಾಗೂ ಭಾರತ ಸಂವಿಧಾನದ ಅನುಚ್ಛೇದ 348ರಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ ಸದರಿ ಅಧ್ಯಾದೇಶದ ಆಂಗ್ಲ ಭಾಷಾಂತರವನ್ನು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

**KARNATAKA ORDINANCE NO. 06 OF 2025****THE KARNATAKA COMPULSORY SERVICE BY CANDIDATES COMPLETED MEDICAL COURSES (AMENDMENT) ORDINANCE, 2025**

(Promulgated by the Governor of Karnataka in the seventy sixth year of the Republic of India and first published in the Karnataka Gazette Extra-ordinary on the 27<sup>th</sup> day of May, 2025)

An Ordinance further to amend the Karnataka Compulsory Service by Candidates Completed Medical Courses Act, 2012.

Whereas the Karnataka Legislative Assembly and the Karnataka Legislative Council are not in session and the Governor of Karnataka is satisfied that the circumstances exist which render it necessary for him to take immediate action to promulgate an Ordinance for the purposes hereinafter appearing;

Now, therefore, in exercise of the powers conferred by clause (1) of Article 213 of the Constitution of India, the Governor of Karnataka is pleased to promulgate the following Ordinance, namely:-

**1. Short title and commencement.**-(1) This Ordinance may be called the Karnataka Compulsory Service by Candidates Completed Medical Courses (Amendment) Ordinance, 2025.

(2) It shall come into force at once.

**2. Amendment of section 3.**- In section 3 of the Karnataka Compulsory Service by Candidates Completed Medical Courses Act, 2012 (Karnataka Act 26 of 2015) (hereinafter referred to as the principal Act),-

- (i) in sub-section (1), after the existing proviso, the following proviso shall be inserted, namely:-

“Provided further that, the vacancies in the rural areas shall be filled on priority and in case the number of candidates are more than the vacancies in rural areas then the vacancies in urban areas may be filled by posting of candidates to render one year compulsory service.”

- (ii) in sub-section (3), the word ‘rural’ shall be omitted;

- (iii) in sub-section (4),-

(a) the word ‘rural’ shall be omitted;

(b) after the proviso, the following proviso shall be inserted, namely:-

“Provided further that, candidates may be given a conditional No Objection Certificate to pursue higher studies like MD or MS or Fellowship in the universities established by law upon submitting an affidavit or undertaking stating their commitment to fulfill the obligation of one year compulsory service post-completion of higher studies failing which he shall be liable for penalty and such other consequences specified in the affidavit or undertaking.”

**3. Insertion of new section 3A.-** In the Principal Act, after section 3, the following shall be inserted, namely:-

**“3A. Priority and exemption.-** Notwithstanding anything contained in this Act, while filling up of existing vacancies specified by the Government for compulsory service in the Government hospitals under sections 3,4 and 5 the candidates who have passed medical courses under Government quota seats shall be filled on priority and the remaining vacancies may be filled by the candidates who have studied medical courses under institutional seats and the surplus candidates may be exempted from the compulsory service.

**Explanation:** For the purpose of this section “Government seats” and the “Institutional seats” shall have the same meaning as defined in the Karnataka Professional Educational Institutions (Regulation of Admission and Determination of Fee) Act, 2006 (Karnataka Act 8 of 2006).”

**4. Amendment of section 4.-** In section 4 of the Principal Act,-

- (i) in sub-section (1), the word ‘rural’ and the word ‘urban’ shall be omitted;  
and

(ii) after the proviso, the following proviso shall be inserted, namely:-

“Provided further that, candidates may be given a conditional No Objection Certificate to pursue higher studies like Super-specialty or Fellowship in the universities established by law upon submitting an affidavit or undertaking stating their commitment to fulfill the obligation of one year compulsory service post-completion of the higher studies failing which he shall be liable for penalty and such other consequences specified in the affidavit or undertaking.”

**5. Amendment of section 5.-** In section 5 of the principal Act, in sub-section (2),-

- (a) in the existing proviso, the word “rural”, shall be omitted; and
- (b) after the existing proviso, the following proviso shall be inserted, namely:-

“Provided further that, candidates may be given a conditional No Objection Certificate to pursue higher studies like fellowship in the universities established by law upon submitting an affidavit or undertaking stating their commitment to fulfill the obligation of one year compulsory service post-completion of the higher studies failing which he shall be liable for penalty and such other consequences specified in the affidavit or undertaking.”

The above translation of ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧ್ಯಾದೇಶ, 2025 (2025 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 06) be published in the official Gazette under Article 348 of the Constitution of India.

**THAAWARCHAND GEHLOT**  
**GOVERNOR OF KARNATAKA**

By Order and in the name of  
the Governor of Karnataka,

**G. Sridhar**  
Secretary to Government  
Department of Parliamentary Affairs  
and Legislation